



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IVA	ಬೆಂಗಳೂರು, ಸೋಮವಾರ, ೦೭, ಏಪ್ರಿಲ್, ೨೦೨೫(ಚೈತ್ರ, ೧೭, ಶಕವರ್ಷ, ೧೯೪೭) BENGALURU, MONDAY, 07, APRIL, 2025(CHAITHRA, 17, SHAKAVARSHA, 1947)	ನಂ. ೨೨೩ No. 223
-------------------------	---	--------------------

PARLIAMENTARY AFFAIRS AND LEGISLATION SECRETARIAT

NOTIFICATION

NO: DPAL 17 SHASANA 2025, BENGALURU, DATED:07.04.2025

The Karnataka Stamp (Amendment) Bill, 2025 ಇದಕ್ಕೆ 2024ರ ಏಪ್ರಿಲ್ ತಿಂಗಳ 5ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧಿನಿಯಮ ಸಂಖ್ಯೆ: 30 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ACT NO. 30 OF 2025

(First Published in the Karnataka Gazette Extra-ordinary on the 7th day of April, 2025)

THE KARNATAKA STAMP (AMENDMENT) ACT, 2025

(Received the assent of the Governor on the 5th day of April, 2025)

An Act further to amend the Karnataka Stamp Act, 1957.

Whereas it is expedient further to amend the Karnataka Stamp Act, 1957 (Karnataka Act 34 of 1957), for the purposes hereinafter appearing;

Be it enacted by the Karnataka State Legislature in the Seventy sixth year of the Republic of India as follows:-

1. Short title and commencement.- (1) This Act may be called the Karnataka Stamp (Amendment) Act, 2025.

(2) It shall come into force on such date as the State Government may, by notification in the Official Gazette, appoint.

(೧)

2. Amendment of section 2.- In the Karnataka Stamp Act, 1957, (Karnataka Act 34 of 1957) (hereinafter referred to as the Principal Act), in section 2, in sub-section (1),-

- (i) in clause (e), after the words “instrument bears impressed stamp” the words “or digital e-stamp”, shall be inserted;
- (ii) for clause (f) the following shall be substituted, namely:-
 - “(f) “executed” and “execution”, used with reference to instruments, mean “signed” and “signature” and also includes electronic signature within the meaning as defined in the Information Technology Act, 2000 (Central Act 21 of 2000).”; and
- (iii) in clause (h),-
 - (a) sub-clause (i) shall be omitted; and
 - (b) in sub-clause (ii), after the words “a certificate or endorsement” the words “generated electronically with digital signature and” shall be inserted.

3. Amendment of section 10.- In the Principal Act, in section 10, after sub-section (3), the following shall be inserted, namely:-

“(4) Subject to the rules made under sub-sections (1), (2) and (3), the State Government in this behalf, may prescribe the procedure for the payment of Stamp Duty by electronic means to the Government Treasury and for indicating such payment of Stamp Duty for the instrument.”

4. Omission of section 10-A.- In the Principal Act, section 10-A shall be omitted.

By Order and in the name of
the Governor of Karnataka,

G. SRIDHAR
Secretary to Government
Department of Parliamentary
Affairs and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಶಾ 17 ಶಾಸನ 2025, ಬೆಂಗಳೂರು, ದಿನಾಂಕ:07.04.2025.

The Kannada Language Comprehensive Development Act, 2022 (Karnataka Act No. 13 of 2023)ರ ಪ್ರಕರಣ 6 ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Stamp (Amendment) Act, 2025 (Karnataka Act No. 30 of 2025) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2025ರ ಕರ್ನಾಟಕ ಅಧಿನಿಯಮ ಸಂಖ್ಯೆ: 30

(2025ರ ಏಪ್ರಿಲ್ ತಿಂಗಳ 7ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಸ್ವಾಂಪು (ತಿದ್ದುಪಡಿ)ಅಧಿನಿಯಮ, 2025

(2025 ರ ಏಪ್ರಿಲ್ ತಿಂಗಳ 5ನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಸ್ವಾಂಪು ಅಧಿನಿಯಮ, 1957ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಸ್ವಾಂಪು ಅಧಿನಿಯಮ, 1957 (1957ರ ಕರ್ನಾಟಕ ಅಧಿನಿಯಮ 34)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಸ್ವಾಂಪು (ತಿದ್ದುಪಡಿ) ಅಧಿನಿಯಮ, 2025 ಎಂದು ಕರೆಯತಕ್ಕದ್ದು.

(2) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪ್ರಕರಣ 2ರ ತಿದ್ದುಪಡಿ.- ಕರ್ನಾಟಕ ಸ್ವಾಂಪು ಅಧಿನಿಯಮ, 1957ರ (1957ರ ಕರ್ನಾಟಕ ಅಧಿನಿಯಮ 34) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 2ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ,-

(i) (ಇ) ಖಂಡದಲ್ಲಿ, "ಅಂಟಿಕೊಳ್ಳುವ ಅಥವಾ ಮುದ್ರೆ ಹಾಕಲಾದ" ಎಂಬ ಪದಗಳ ತರುವಾಯ "ಅಥವಾ ಡಿಜಿಟಲ್ ಇ-ಸ್ವಾಂಪಿನ" ಎಂಬ ಪದಗಳನ್ನು ಸೇರಿಸತಕ್ಕದ್ದು;

(ii) (ಎಫ್) ಖಂಡದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಎಫ್) ಲಿಖಿತಗಳಿಗೆ ಸಂಬಂಧಿಸಿದಂತೆ ಉಪಯೋಗಿಸುವ "ಬರೆದುಕೊಟ್ಟದ್ದು" ಮತ್ತು "ಬರೆದುಕೊಡುವಿಕೆ" ಎಂದರೆ "ಸಹಿ ಮಾಡುವುದು" ಮತ್ತು "ಸಹಿ" ಹಾಗೂ ಮಾಹಿತಿ ತಂತ್ರಜ್ಞಾನ ಅಧಿನಿಯಮ, 2000 (2000ರ ಕೇಂದ್ರ ಅಧಿನಿಯಮ 21)ರಲ್ಲಿ ಪರಿಭಾಷಿಸಿದ ಅರ್ಥವ್ಯಾಪ್ತಿಯೊಳಗೆ "ವಿದ್ಯುನ್ಮಾನ ಸಹಿ"ಯನ್ನು ಸಹ ಒಳಗೊಳ್ಳತಕ್ಕದ್ದು." ; ಮತ್ತು

(iii) (ಹೆಚ್) ಖಂಡದಲ್ಲಿ,-

(ಎ) (i)ನೇ ಉಪ-ಖಂಡವನ್ನು ಬಿಟ್ಟುಬಿಡತಕ್ಕದ್ದು;

(ಬಿ) (ii)ನೇ ಉಪ-ಖಂಡದಲ್ಲಿ "ನೀಡಿದ ಅಥವಾ ದೃಢೀಕರಿಸಿದ" ಎಂಬ ಪದಗಳ ತರುವಾಯ "ಮತ್ತು ಡಿಜಿಟಲ್ ಸಹಿಯೊಂದಿಗೆ ವಿದ್ಯುನ್ಮಾನವಾಗಿ ಸೃಜಿಸಲಾದ" ಎಂಬ ಪದಗಳನ್ನು ಸೇರಿಸತಕ್ಕದ್ದು.

3. ಪ್ರಕರಣ 10ರ ತಿದ್ದುಪಡಿ.- ಮೂಲ ಅಧಿನಿಯಮದ 10ನೇ ಪ್ರಕರಣದಲ್ಲಿನ (3)ನೇ ಉಪಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(4) ಉಪ-ಪ್ರಕರಣ (1), (2) ಮತ್ತು (3)ರಡಿ ಮಾಡಲಾದ ನಿಯಮಗಳಿಗೊಳಪಟ್ಟು, ರಾಜ್ಯ ಸರ್ಕಾರವು ಈ ಕುರಿತು ಸರ್ಕಾರಿ ಖಜಾನೆಗೆ ವಿದ್ಯುನ್ಮಾನ ವಿಧಾನಗಳ ಮೂಲಕ ಸ್ವಾಂಪು ಸುಂಕದ ಪಾವತಿಗಾಗಿ ಮತ್ತು ಲಿಖಿತಕ್ಕಾಗಿನ ಸ್ವಾಂಪು ಸುಂಕದ ಅಂಥ ಪಾವತಿಯನ್ನು ಸೂಚಿಸುವುದಕ್ಕಾಗಿ ಕಾರ್ಯವಿಧಾನವನ್ನು ನಿಯಮಿಸಬಹುದು."

4. 10ಎ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 10ಎ ಪ್ರಕರಣವನ್ನು ಬಿಟ್ಟುಬಿಡತಕ್ಕದ್ದು.

The above translation of the Karnataka Stamp (Amendment) Act, 2025 (Karnataka Act No. 30 of 2025) shall be an authoritative text in Kannada language under section 6 of the Kannada Language Comprehensive Development Act, 2022 (Karnataka Act No. 13 of 2023).

ಧಾವರ್‌ಚಂದ್ ಗೆಹ್ಲೋಟ್
ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್
ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ